



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ- ೬ಎ Part – VIA	ಮೈಸೂರು, ಶನಿವಾರ, ೦೭, ಅಕ್ಟೋಬರ್, ೨೦೨೩(ಆಶ್ವಯುಜ, ೧೫, ಶಕವರ್ಷ, ೧೯೪೫) MYSURU, SATURDAY, 07, OCTOBER, 2023(AASHWAYUJA , 15, SHAKAVARSHA, 1945)	ನಂ.೪೧ No. 41
-----------------------	---	-----------------

ನೋಂದಣಿಮತ್ತುಮುದ್ರಾಂಕಗಳಾಚೆ
ಜಿಲ್ಲಾನೋಂದಣಾಧಿಕಾರಿಗಳ ಕಾರ್ಯಾಲಯ, ದಕ್ಷಿಣ ಕನ್ನಡ ಜಿಲ್ಲೆ
ತಿದ್ದುಪಡಿ ಅಧಿಸೂಚನೆ

ಸಂಖ್ಯೆ: ನೋ&ಮು/ಸಿವಿಸಿ/99/2023-24, ಬೆಂಗಳೂರು

ದಿನಾಂಕ: 25-09-2023.

ವಿಷಯ:-ಮೂಡಬಿದ್ರೆ ಉಪನೋಂದಣಿ ಕಛೇರಿ ವ್ಯಾಪ್ತಿಯ 2023 ನೇ ಸಾಲಿನ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ
ಮಾರ್ಗಸೂಚಿ ದರಪಟ್ಟಿಯ ತಿದ್ದುಪಡಿಯ ಅಧಿಸೂಚನೆಯ ಕುರಿತು.

ಉಲ್ಲೇಖ:- ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯ ನಡವಳಿ ಸಂಖ್ಯೆ 99/2023-24 ದಿನಾಂಕ 25/09/2023

2) ವಿಶೇಷ ರಾಜ್ಯ ಪತ್ರ ಅಧಿಸೂಚನೆ ಸಂಖ್ಯೆ 99/2023-24 ದಿನಾಂಕ 25/09/2023

ದಕ್ಷಿಣ ಕನ್ನಡ ಜಿಲ್ಲೆ, ಮೂಡಬಿದ್ರೆ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ
ದರಗಳನ್ನು 2023 ನೇ ಸಾಲಿಗೆ ಸ್ಥಿರಾಸ್ತಿಗಳ ನೋಂದಣಿಗಾಗಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಪಟ್ಟಿಯನ್ನು ಉಲ್ಲೇಖ (1) ರ ಅಧಿಸೂಚನೆಯನ್ನು

(೧)

ಕರ್ನಾಟಕ ವಿಶೇಷ ರಾಜ್ಯಪತ್ರ ದಿನಾಂಕ 29/09/2023 ರಂದು ಪ್ರಕಟಿಸಲಾಗಿತ್ತು. ಸದರಿ ಅಧಿಸೂಚನೆಗೆ ಕಳುಹಿಸಿದ ದತ್ತಾಂಶದಲ್ಲಿ ವಿಶೇಷಸೂಚನೆ ಅನುಬಂಧ -1 ಕ್ಕೆ ಬಿಟ್ಟು ಹೋಗಿದ್ದು ಪುಸ್ತುತ ವಿಶೇಷ ರಾಜ್ಯ ಪತ್ರದಲ್ಲಿ ನ್ಯೂನತೆಯಲ್ಲಿರುವ ಅಂಶಗಳನ್ನು ತಿದ್ದುಪಡಿ ಮಾಡಲಾಗಿದೆ.

ಸಹಿ/-

ಶ್ರೀ ರಾಘುರಾಮ ಪ್ರಸಾದ್ ಪಿ
ಹಿರಿಯ ಉಪನೋಂದಣಾಧಿಕಾರಿಗಳು
ಉಪನೋಂದಣಿ ಕಛೇರಿ ಮೂಡಬಿದ್ರೆ,
ಮೂಡಬಿದ್ರೆ ತಾಲೂಕು.

ಅನುಬಂಧ-1

(ಮಂಗಳೂರು ನಗರ ಜಿಲ್ಲೆಯಲ್ಲಿ ಮಂಗಳೂರು ತಾಲ್ಲೂಕು, ಮುಲ್ಕಿ ಮತ್ತು ಮಂಗಳೂರು ನಗರ ಹೊರತುಪಡಿಸಿ ಉಳಿದ ಉಪ ನೋಂದಣಿ ಕಛೇರಿ) ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ಅನ್ವಯಿಸುವ ವಿಶೇಷ ಸೂಚನೆಗಳು:

1. ಅ ಮಂಗಳೂರು ನಗರ ಜಿಲ್ಲೆಯಲ್ಲಿ ಮಂಗಳೂರು ತಾಲ್ಲೂಕು, ಮುಲ್ಕಿ ಮತ್ತು ಮಂಗಳೂರು ನಗರ ಹೊರತುಪಡಿಸಿ ಉಳಿದ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಗೆ ಬರುವ ಕೃಷಿ ಜಮೀನುಗಳಿಗೆ ಈ ಕೆಳಕಂಡ ದರಗಳು ಅನ್ವಯಿಸುವುದು.

1	ಕೃಷಿ ಜಮೀನು 12.50 ಸೆಂಟ್ಸ್ ಮತ್ತು ಅದಕ್ಕಿಂತ ಕಡಿಮೆ ಇದ್ದಲ್ಲಿ.	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರ ಅಳವಡಿಸತಕ್ಕದ್ದು.
2	12.50 ಸೆಂಟ್ಸ್ ಮೇಲ್ಪಟ್ಟು 19 ಸೆಂಟ್ಸ್ ವರೆಗಿನ ವಿಸ್ತೀರ್ಣದ ಜಮೀನಿಗೆ	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 70% ರಷ್ಟು ದರ ಅಥವಾ ಕೃಷಿ ಜಮೀನಿನ ಪೈಕಿ ಯಾವುದು ಹೆಚ್ಚೋ ಆ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್ ಗೆ ಪರಿವರ್ತಿಸಿದಾಗ ಬರುವ ದರ) ಬೆಲೆ ಅಳವಡಿಸತಕ್ಕದ್ದು.
3	19 ಸೆಂಟ್ಸ್ ಮೇಲ್ಪಟ್ಟು 25 ಸೆಂಟ್ಸ್ ವರೆಗೆ	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 50% ರಷ್ಟು ದರ ಅಥವಾ ಕೃಷಿ ಜಮೀನಿನ ಪೈಕಿ ಯಾವುದು ಹೆಚ್ಚೋ ಆ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್ ಗೆ ಪರಿವರ್ತಿಸಿದಾಗ ಬರುವ ದರ) ಬೆಲೆ ಅಳವಡಿಸತಕ್ಕದ್ದು.

2. ಸಿವಿಸಿ ನಿಯಮಗಳು 2003 ರ ನಿಯಮ 6(2)(a) ರನ್ವಯ:

25 ಸೆಂಟ್ಸ್ ಗಳಿಗೆ ಮೇಲ್ಪಟ್ಟು * ಅಭಿವೃದ್ಧಿ ಹೊಂದದ ಕೃಷಿಯೇತರ ಜಮೀನು ಪರಭಾರೆ ಮಾಡಿದಾಗ ಈ ಕೆಳಕಂಡಂತೆ ದರಗಳು ಅನ್ವಯಿಸುವುದು.

ಅ	25 ಸೆಂಟ್ಸ್ ಅಥವಾ ಕಡಿಮೆ ವಿಸ್ತೀರ್ಣಕ್ಕೆ	ಆಯಾ ಪ್ರದೇಶದ ನಿವೇಶನದ ದರ
ಆ	25 ಸೆಂಟ್ಸ್ ಮೇಲ್ಪಟ್ಟು 50 ಸೆಂಟ್ಸ್ ವರೆಗೆ	ಆ+ಆಯಾ ಪ್ರದೇಶದ ನಿವೇಶನದ 90% ರಷ್ಟು ದರ
ಇ	50 ಸೆಂಟ್ಸ್ ಮೇಲ್ಪಟ್ಟು 75 ಸೆಂಟ್ಸ್ ವರೆಗೆ	ಆ+ಆ+ ಆಯಾ ಪ್ರದೇಶದ ನಿವೇಶನದ 80% ರಷ್ಟು ದರ
ಈ	75 ಸೆಂಟ್ಸ್ ಮೇಲ್ಪಟ್ಟು	ಆ+ಆ+ಇ+ ಆಯಾ ಪ್ರದೇಶದ ನಿವೇಶನದ 70% ರಷ್ಟು ದರ

ಉದಾ: 1 ಎಕರೆ ಭೂಮಿಯ ಮೌಲ್ಯವು ಪ್ರತಿ ಸೆಂಟ್ಸ್ ಗೆ 1 ಲಕ್ಷವಿದ್ದಲ್ಲಿ ಈ ಕೆಳಕಂಡಂತೆ ಮೌಲ್ಯ ನಿಗದಿಪಡಿಸಲಾಗುವುದು.

ಮೊದಲ 25 ಸೆಂಟ್ಸ್ $25 \times 1,00,000 = 25,00,000/-$

ನಂತರ 25 ಸೆಂಟ್ಸ್ $25 \times 1,00,000 \times 90\% = 22,50,000/-$

ನಂತರ 25 ಸೆಂಟ್ಸ್ $25 \times 1,00,000 \times 85\% = 20,00,000/-$

ನಂತರ 25 ಸೆಂಟ್ಸ್ $25 \times 1,00,000 \times 70\% = 17,50,000/-$

ಹೀಗೆ 1 ಎಕರೆ ಮೌಲ್ಯ : 85,00,000/-

ನಿವೇಶನ ದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ / ವಸತಿಯೇತರ ಉದ್ದೇಶಗಳು) ಸ್ವತ್ತು / ಜಮೀನುಗಳಿಗೆ ಸಕ್ಷಮ ಪ್ರಾಧಿಕಾರದ ನಿವೇಶನ ದರವನ್ನು (ವಸತಿಯೇತರ / ವಾಣಿಜ್ಯೋಪಯೋಗಿ / ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

- ಅಭಿವೃದ್ಧಿ ಹೊಂದದ ಸ್ವತ್ತುಗಳು ಅಂದರೆ : ಭೂ ಪರಿವರ್ತನೆಯಾದ ನಂತರ ಸಕ್ಷಮ ಪ್ರಾಧಿಕಾರದಿಂದ ಸ್ವತ್ತಿನ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆಯದೆ ಸ್ವತ್ತಿನ ಒಳಗೆ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಬಡಾವಣೆಯಲ್ಲಿರುವ ಸರ್ವೆವೃತ್ತ / ಆಂತರಿಕ ರಸ್ತೆಗಳು ಇತ್ಯಾದಿ... ಅಭಿವೃದ್ಧಿ ಪಡಿಸದೆ ಇರುವ ಪ್ರದೇಶವಾಗಿರುತ್ತದೆ.

3. ಕರ್ನಾಟಕ ಭೂಸುಧಾರಣೆ ಕಾಯ್ದೆ, 1961 ರ ಕಲಂ 109ರ ಅಡಿಯಲ್ಲಿ ಕೃಷಿಯೇತರ, ಚಟುವಟಿಕೆಗಳಿಗೆ ಜಮೀನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಲಾದ ಹಂತದಲ್ಲಿ / ಸಂದರ್ಭದಲ್ಲಿ ಮಾತ್ರ ಪೂರ್ಣ ಸರ್ವೆ ನಂ / ಹಿಸ್ಸಾ ಸರ್ವೆ ನಂ/ಭಾಗಶಃ ಸರ್ವೆ 10 ಗುಂಟೆಗೆ ಮೇಲ್ಪಟ್ಟ ವಿಸ್ತೀರ್ಣವುಳ್ಳ ಜಮೀನುಗಳಿಗೆ ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವಾಗ ಆಯಾ ಉದ್ದೇಶಕ್ಕೆ ಭೂಪರಿವರ್ತಿತ ಜಮೀನುಗಳ ದರಗಳಂತೆ ಪರಿಗಣಿಸಿ, ಕ್ರಮ ಸಂಖ್ಯೆ 1(ಆ) ಮತ್ತು 2 ರಲ್ಲಿರುವ ದರಗಳನ್ನು ಮಾತ್ರ ವಿಧಿಸಲು ಅವಕಾಶವಿರುತ್ತದೆ. ಇತರೆ ಸಂದರ್ಭಗಳಲ್ಲಿ ಅಂದರೆ, ಸದರಿ ಅನುಮತಿ ನೀಡಿದ ತರುವಾಯದ / ನಂತರದ ವ್ಯವಹಾರಗಳಿಗೆ ಸದರಿ ಕ್ರಮ ಸಂಖ್ಯೆ 1 ಮತ್ತು 2 ರಲ್ಲಿ ನಮೂದಿಸಿರುವ ಸೂಚನೆಗಳು / ಷರತ್ತುಗಳು ಅನ್ವಯವಾಗುತ್ತವೆ.

4. ಮಾರ್ಗಸೂಚಿ ಪಟ್ಟಿಯಲ್ಲಿ ನಿಗದಿಪಡಿಸದೇ ಇರುವ ರಾಷ್ಟ್ರೀಯ ಹೆದ್ದಾರಿ / ವರ್ತುಲ ರಸ್ತೆಗಳಿಗೆ ಹೊಂದಿಕೊಂಡಿರುವ ಸ್ವತ್ತುಗಳಿಗೆ ಆಯಾ ಪ್ರದೇಶದ ದರಗಳಿಗೆ 50% ರಷ್ಟು ಮತ್ತು ರಾಜ್ಯ ಹೆದ್ದಾರಿಗಳಿಗೆ ಆಯಾ ಪ್ರದೇಶದ ದರಕ್ಕೆ 35% ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು. (ರಾಷ್ಟ್ರೀಯ ಹೆದ್ದಾರಿ / ರಾಜ್ಯ ಹೆದ್ದಾರಿ/ವರ್ತುಲ ರಸ್ತೆಗೆ ಹೊಂದಿಕೊಂಡಿರುವ ಪೂರ್ಣ ಸರ್ವೆ ನಂ.ಗಳು ಒಂದು ವೇಳೆ ಪೋಡಿಯಾಗಿ ಹೊಸ ಹಿಸ್ಸಾ ಸರ್ವೆ ನಂ.ಗಳಾಗಿ ವಿಂಗಡಿಸಿದ್ದಲ್ಲಿ ಅಂತಹ ರಸ್ತೆಗೆ ಹೊಂದಿಕೊಂಡಿರುವ ಹಿಸ್ಸಾ ಸರ್ವೆ ನಂ.ಗಳಿಗೆ (ಹೊಸ ಹಿಸ್ಸಾ ನಂ. ಆಗಿರುವ ಭೂ ಮಾಲಿಕತ್ವ ಹೊಂದಿರುವ, ಅಗತ್ಯ ದೃಢೀಕೃತ ದಾಖಲೆಗಳನ್ನು ಪಡೆದು) ಮಾತ್ರ ಸದರಿ ದರ ಅನ್ವಯವಾಗುತ್ತದೆ.)

5. ಯಾವುದೇ ಪ್ರದೇಶದಲ್ಲಿರುವ ವಾಣಿಜ್ಯ ಮತ್ತು ವಸತಿಯೇತರ (ಕೈಗಾರಿಕೆಯನ್ನು ಹೊರತುಪಡಿಸಿ) ನಿವೇಶನಗಳಿಗೆ ಆಯಾ ಪ್ರದೇಶಗಳ ವಾಸೋಪಯೋಗಿ ನಿವೇಶನ ದರದ ಮೇಲೆ ಶೇಕಡ 50 ರಷ್ಟು ಹೆಚ್ಚಿಸಿ ದರ ನಿಗದಿಪಡಿಸುವುದು. (ಈಗಾಗಲೇ ವಾಣಿಜ್ಯ ವಸತಿಯೇತರ ಉದ್ದೇಶಕ್ಕಾಗಿಯೇ ದರ ನಿಗದಿಪಡಿಸುವುದನ್ನು ಹೊರತುಪಡಿಸಿ).
6. ಈಗಾಗಲೇ ಮಾರ್ಗಸೂಚಿಯಲ್ಲಿ ದರ ನಿಗದಿಪಡಿಸದೇ ಇರುವ ವಾಣಿಜ್ಯ / ವಸತಿಯೇತರ ಫ್ಲಾಟ್‌ಗಳಿಗೆ/ಸರ್ವೀಸ್ ಅಪಾರ್ಟ್‌ಮೆಂಟ್‌ಗಳಿಗೆ ವಾಸೋಪಯೋಗಿ ಅಪಾರ್ಟ್‌ಮೆಂಟ್‌/ಫ್ಲಾಟ್‌ಗಳ ದರದ 40% ರಷ್ಟು ಹಾಗೂ ವಾಣಿಜ್ಯ (ಮಾಲ್/ಮಲ್ಟಿಪ್ಲೆಕ್ಸ್) ಗೆ ಶೇ. 50 ರಷ್ಟು ಹೆಚ್ಚಿಗೆ ನಿಗದಿಪಡಿಸುವುದು. (ಸ್ಥಳೀಯ ಸಂಸ್ಥೆ/ಪ್ರಾಧಿಕಾರ ಅನುಮೋದಿಸಿದ ನಕ್ಷೆಯಂತೆ).
7. ಮೂಲ ನಿವೇಶನಗಳಿಗೆ ಅಥವಾ ಯಾವುದೇ ಎರಡು ಕಡೆ ರಸ್ತೆಗೆ ಹೊಂದಿರುವ ನಿವೇಶನಗಳಿಗೆ ಆಯಾ ಪ್ರದೇಶದ ನಿವೇಶನದ ದರಗಳ ಶೇ.10% ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು.
8. ಈಗಾಗಲೇ ಮಾರ್ಗಸೂಚಿಯಲ್ಲಿ ಕೈಗಾರಿಕೋಪಯೋಗಿ ಎಂದು ಸ್ಪಷ್ಟಪಡಿಸಿರುವ ಪ್ರದೇಶಗಳಿಗೆ ನಿಗದಿಪಡಿಸಿರುವ ನಿವೇಶನದ ದರವನ್ನು ಅನುಸರಿಸತಕ್ಕದ್ದು, ಯಾವ ಪ್ರದೇಶಗಳಲ್ಲಿ ಕೈಗಾರಿಕಾ ದರವನ್ನು ನಿಗದಿಪಡಿಸದೇ ಇರುವ 10 ಗುಂಟೆಗಿಂತ ಕಡಿಮೆ ಇರುವ ಕೈಗಾರಿಕೋಪಯೋಗಿ ಪ್ರದೇಶದ ನಿವೇಶನಗಳಿಗೆ ವಾಸೋಪಯೋಗಿ ನಿವೇಶನ ದರ ನಿಗದಿಪಡಿಸುವುದು. 10 ಗುಂಟೆಗಿಂತ ಹೆಚ್ಚಿನ ವಿಸ್ತೀರ್ಣದ ಕೈಗಾರಿಕೋಪಯೋಗಿ ಸ್ವತ್ತುಗಳಿಗೆ 10 ಗುಂಟೆವರೆಗಿನ ಪ್ರದೇಶಕ್ಕೆ ಅಥವಾ ಕಟ್ಟಡ ಆಕ್ರಮಿಸಿರುವ ಜಾಗಕ್ಕೆ ಯಾವುದು ಹೆಚ್ಚು ಆ ಜಾಗಕ್ಕೆ ನಿವೇಶನದ ದರ (ಚದರ ಮೀಟರ್) ಅಳವಡಿಸಿ, ತದನಂತರದ ಖಾಲಿ ಜಾಗದ ವಿಸ್ತೀರ್ಣಕ್ಕೆ ನಿವೇಶನ ದರದ ಶೇಕಡ 50 ರಷ್ಟು ದರಗಳನ್ನು ಅಳವಡಿಸಿ, ದರ ನಿಗದಿಪಡಿಸುವುದು.
9. ವಿಲ್ಲಾಮೆಂಟ್ ಮತ್ತು ಅಪಾರ್ಟ್‌ಮೆಂಟ್‌ಗಳ ಅಥವಾ ಯಾವುದೇ ದಸ್ತಾವೇಜಿನಲ್ಲಿ ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ಅನ್ವಯಿಸುವಲ್ಲಿ ಓಪನ್ ಟೆರೇಸ್‌ಗೆ/ ಗಾರ್ಡನ್ ಏರಿಯಾಗೆ/ ಎಕ್ಸ್‌ಕ್ಯೂಸಿವ್ ಯೂಸೇಜ್ ಏರಿಯಾಗಳಿಗೆ 40% ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ನಿಗದಿಪಡಿಸುವುದು.
10. ಅನುಬಂಧ-3 ರಲ್ಲಿಯ ಅಪಾರ್ಟ್‌ಮೆಂಟ್‌/ಫ್ಲಾಟ್ ದರಗಳು ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರಗಳಾಗಿರುತ್ತವೆ. (only basic rate); ಅಪಾರ್ಟ್‌ಮೆಂಟಿನ ಒಟ್ಟು ಮೌಲ್ಯ = ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರದ ಮೌಲ್ಯ (only basic rate)+ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ+ ಹೆಚ್ಚುವರಿ ಅಂತಸ್ತಿನ ಮೌಲ್ಯ.

ಅನುಬಂಧ-2 ರಲ್ಲಿಯ ಅಪಾರ್ಟ್‌ಮೆಂಟ್ ದರಗಳಿಗೆ ಹೆಚ್ಚುವರಿ ಅಂತಸ್ತಿನ ಮೌಲ್ಯ ಮಾತ್ರ ಅಳವಡಿಸಬೇಕು.

11. ಅನುಬಂಧ-2 ರಲ್ಲಿಯ ವಿಲ್ಲಾ / ರೋ ಹೌಸ್‌ಗಳ ದರಗಳು ವಿಲ್ಲಾ / ರೋ ಹೌಸ್‌ಗಳ ನಿವೇಶನದ ದರಗಳಾಗಿದ್ದು, ವಿಲ್ಲಾ / ರೋ ಹೌಸ್ ಒಟ್ಟು ಮೌಲ್ಯ = ವಿಲ್ಲಾ / ರೋ ಹೌಸ್‌ಗಳ ನಿವೇಶನ ದರದ ಮೌಲ್ಯ + ವಿಲ್ಲಾ / ರೋ ಹೌಸ್ ಕಟ್ಟಡದ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ. ಹೊಸದರಗಳನ್ನು ನಿಗದಿಪಡಿಸುವಲ್ಲಿ ಈ ಅಂಶಗಳನ್ನು ಪರಿಗಣಿಸಬೇಕು.

12. ನೋಂದಣಿ ಪೂರ್ವದಲ್ಲಿ ಹೊಸ ಬಡಾವಣೆ, ಬಹುಮಹಡಿ ಕಟ್ಟಡ, ಅಪಾರ್ಟ್‌ಮೆಂಟ್ / ವಿಲ್ಲಾ, ರೋ ಹೌಸ್‌ಗಳು/ ವಿಲ್ಲಾ ಮೆಂಟ್ / ಹೈಬ್ರಿಡ್ / ಇತರೆಗಳಿಗೆ ಅನುಬಂಧ-3 ರಲ್ಲಿಯ ಪ್ರಸ್ತಾವನೆಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ಯೋಜನೆಗಳು ಬಂದಲ್ಲಿ ಕೇಂದ್ರ ಮೌಲ್ಯಮಾಪನ ಸಮಿತಿಯಿಂದ ದರವನ್ನು ನಿಗದಿಪಡಿಸಿಕೊಳ್ಳತಕ್ಕದ್ದು.

13. ಸ್ಥಳೀಯ ಸಂಸ್ಥೆಗಳು ಉನ್ನತೀಕರಣಗೊಂಡಲ್ಲಿ/ಮೇಲ್ದರ್ಜೆಗೊಂಡ ದಿನಾಂಕ ದಿಂದ ಸಂಬಂಧಿಸಿದ ದರಗಳನ್ನು ಅಳವಡಿಸಬೇಕು. (ಉದಾ: ನಗರಸಭೆಯು ಮಹಾನಗರ ಪಾಲಿಕೆಯಾದಾಗ/ ಪುರಸಭೆಗಳು ನಗರಸಭೆಯಾದಾಗ / ಗ್ರಾಮ ಪಂಚಾಯ್ತಿಗಳು / ಪಟ್ಟಣಪಂಚಾಯ್ತಿಯಾಗಿ ಉನ್ನತೀಕರಣಗೊಂಡಲ್ಲಿ / ಮೇಲ್ದರ್ಜೆಗೊಂಡಾಗ ಸಂಬಂಧಿಸಿದ ಪಟ್ಟಣಪಂಚಾಯ್ತಿ / ಪುರಸಭೆ/ ನಗರಸಭೆ / ಮಹಾನಗರ ಪಾಲಿಕೆಯ ಕಟ್ಟಡ ದರಗಳನ್ನು ಅಳವಡಿಸಬೇಕು).

14. ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳು ಜಾರಿಗೆ ಬಂದ ದಿನಾಂಕದಿಂದ ನಂತರ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳಿಗೂ ಪ್ರಕಟಣೆಗೊಂಡ ಪಟ್ಟಿಯಲ್ಲಿನ ಮೌಲ್ಯದಂತೆಯೇ ದರವನ್ನು ಪರಿಗಣಿಸತಕ್ಕದ್ದಾಗಿರುತ್ತದೆ. ಪ್ರಕಟಣೆಗೊಂಡ ದಿನಾಂಕದಿಂದ ಹಿಂದೆ ಬರೆಯಲಾದ ಪತ್ರಗಳೂ ಸಹ ಈ ಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ತಪ್ಪಿದಲ್ಲಿ ಕರ್ನಾಟಕ ಮುದ್ರಾಂಕ ಕಾಯ್ದೆ 1957ರ ಕಲಂ 45(ಎ)(1)ರ ಅಡಿಯಲ್ಲಿ ಕ್ರಮ ಜರುಗಿಸತಕ್ಕದ್ದು.

15. ಎಲ್ಲಾ ನಿವೇಶನ ಹಾಗೂ ಅಪಾರ್ಟ್‌ಮೆಂಟ್ ದರಗಳು ಸೆಂಟ್ಸ್ ಒಂದಕ್ಕೆ ಮತ್ತು ಚದರ ಮೀಟರ್‌ಗಳಲ್ಲಿ [(1 ಸೆಂಟ್ಸ್ = 40.47 ಚ.ಮೀ), (1 ಚದರ ಮೀಟರ್ ಅಂದರೆ- 10,764 ಚದರ ಅಡಿಗಳು), (1 ಸೆಂಟ್ಸ್ 435.60 ಚ.ಅಡಿ)] ಪ್ರಕಟವಾಗಿದ್ದು, ಎರಡು ದರಗಳ ಅನ್ವಯ ಬರುವ ಸ್ವತ್ತಿನ ಮೌಲ್ಯದಲ್ಲಿ ಯಾವುದು ಹೆಚ್ಚು ಅದನ್ನು ಶುಲ್ಕ ನಿಗದಿಪಡಿಸಲು ಪರಿಗಣಿಸಲಾಗುವುದು.

16. 1ಚದರ ಮೀಟರ್=10.764 ಚದರ ಅಡಿಗಳು ಶುಲ್ಕ ಲೆಕ್ಕ ಹಾಕಲು ಉಪಯೋಗಿಸಬೇಕು.

17. Super built-up area in square meter=1.25 X Carpet Area in square meter.

ಉದಾ:-ಒಂದು ಪ್ಲಾಟ್‌ನಲ್ಲಿ 120 ಚ.ಮೀ. ಕಾರ್ಪೆಟ್ ಏರಿಯಾ ಇದ್ದಲ್ಲಿ

ಸೂಪರ್ ಬಿಲ್ಡ್‌ಅಪ್ ಏರಿಯಾ ಚ.ಮೀ. =1.25X120=150 ಚ.ಮೀ. ಸೂಪರ್ ಬಿಲ್ಡ್‌ಅಪ್ ಏರಿಯಾ.

ದರಪಟ್ಟಿಯಲ್ಲಿರುವ ಅಪಾರ್ಟ್‌ಮೆಂಟ್‌ನ ಪ್ಲಾಟ್‌ನ ಸೂಪರ್ ಬಿಲ್ಡ್‌ಅಪ್ ಏರಿಯಾ ಪ್ರತಿ ಚದರ ಮೀಟರ್ ದರ ರೂ.25,000/-

ಪ್ಲಾಟ್‌ನ ಒಟ್ಟು ಮೌಲ್ಯ = ರೂ 150 X25,000/- = ರೂ 37,50,000/-

“ಅಥವಾ”

ಪ್ಲಾಟ್‌ನ ಒಟ್ಟು ಮೌಲ್ಯ = (1.25 X 120) X 25,000/- = ರೂ .37,50,000/-

ಅಧ್ಯಕ್ಷರು, ಕೇಂದ್ರ ಮೌಲ್ಯಮಾಪನ ಸಮಿತಿ ಮತ್ತು
ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು.